



ಪಟ್ಟಣ ಸಹಕಾರ ಬ್ಯಾಂಕುಗಳ

ವಾರ್ತಾ ಪತ್ರಿಕೆ

ಕರ್ನಾಟಕ ರಾಜ್ಯ
ಸಹಕಾರ ಪಟ್ಟಣ
ಬ್ಯಾಂಕುಗಳ
ಮಹಾಮಂಡಳದ
ಅಧಿಕೃತ ವಾರಪತ್ರಿಕೆ

ಸಂಪುಟ : 29 | ಸಂಚಿಕೆ : 19 | ಆಗಸ್ಟ್ 17, 2022 | ಬುಧವಾರ | ಪುಟಗಳು : 8 | ಬೆಲೆ : 2/-

ಸಹಕಾರ ಸಂಘ : ಸುಧಾರಣೆಗೆ ಅಮಿತ್ ಶಾ ಕರೆ



ನವದೆಹಲಿ : ಸಹಕಾರ ಸಂಘಗಳಲ್ಲಿ ಚುನಾವಣಾ ಪ್ರಕ್ರಿಯೆಯು ಹೆಚ್ಚು ಪಾರದರ್ಶಕವಾಗಬೇಕು ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ಒಬ್ಬನೇ ವ್ಯಕ್ತಿ ಪ್ರತಿವರ್ಷವೂ ಚುನಾಯಿತನಾಗುವ ವ್ಯವಸ್ಥೆ ಸರಿಯಲ್ಲ ಎಂದು ಅವರು ಕಾರ್ಯಕ್ರಮವೊಂದರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಹಕಾರ ಕ್ಷೇತ್ರದಲ್ಲಿ ಬಹಳ ವೇಗವಾಗಿ ಬದಲಾವಣೆ ತರುವ ಅಗತ್ಯವಿದೆ. ನಾವು ಬದಲಾಗದಿದ್ದರೆ ಜನರೇ ನಮ್ಮನ್ನು ಬದಲಾಯಿಸುತ್ತಾರೆ ಎಂದು ಅವರು ಹೇಳಿದ್ದಾರೆ. ಚುನಾವಣಾ ಪ್ರಕ್ರಿಯೆಯ ಪಾರದರ್ಶಕ ಆಗಬೇಕು. ನಾವು ಬದಲಾವಣೆ ತರಲು ಬಯಸಿದ್ದೇವೆ ಎಂದು ಅವರು ತಿಳಿಸಿದ್ದಾರೆ. ಸಹಕಾರ ಸಂಘಗಳಿಗೆ ಪಾರದರ್ಶಕವಾಗಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗದ ಮಾದರಿಯಲ್ಲಿ ವ್ಯವಸ್ಥೆಯೊಂದನ್ನು ರೂಪಿಸಲಾಗುವುದು ಎಂದಿದ್ದಾರೆ. ಶಾ ಅವರು ತಾವು ಕೂಡ 25 ವರ್ಷಗಳಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವೊಂದಕ್ಕೆ ಅಧ್ಯಕ್ಷರಾಗಿದ್ದು ಅಲ್ಲಿ ಈ ವರ್ಷ ಬದಲಾವಣೆ ಆಗಲಿದೆ ಎಂದಿದ್ದಾರೆ. ಸಹಕಾರ ಕ್ಷೇತ್ರದಲ್ಲಿನ ನೇಮಕಾತಿ ವ್ಯವಸ್ಥೆಯಲ್ಲಿ ಕೂಡ ಬದಲಾವಣೆ ತರಬೇಕಾದ ಅಗತ್ಯ ಇದೆ. ಸಚಿವಾಲಯವು ಅದಕ್ಕೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸುತ್ತಿದೆ ಎಂದಿದ್ದಾರೆ.

ಮನೆ ಬಾಡಿಗೆಗೂ 18% ಜಿಎಸ್‌ಟಿ; ಉದ್ಯಮಿಗಳು, ವೃತ್ತಿಪರರಿಗೆ ಹೊಸ ತೆರಿಗೆ ಶಾಕ್

ನವದೆಹಲಿ : ಜುಲೈ 18 ರಿಂದ ಜಾರಿಗೆ ಬಂದಿರುವ ಹೊಸ ಜಿಎಸ್‌ಟಿ ನಿಯಮಗಳ ಪ್ರಕಾರ ಜಿಎಸ್‌ಟಿ ಅಡಿಯಲ್ಲಿ ನೋಂದಾಯಿಸಲ್ಪಟ್ಟ ಬಾಡಿಗೆದಾರರು (ಉದ್ಯಮಿಗಳು ಮತ್ತು ವೃತ್ತಿಪರರು) ವಸತಿ ಆಸ್ತಿಯನ್ನು ಬಾಡಿಗೆಗೆ ಪಡೆಯಲೂ ಶೇ. 18 ರಷ್ಟು ಸರಕು ಮತ್ತು ಸೇವಾ ತೆರಿಗೆಯನ್ನು ಪಾವತಿಸಬೇಕಾಗುತ್ತದೆ. ಪಾವತಿಸಿದ ಬಾಡಿಗೆಗೆ ಶೇ. 18 ತೆರಿಗೆ ಮಾತ್ರ ಅನ್ವಯಿಸಲಿದ್ದು, ಜಿಎಸ್‌ಟಿ ಅಡಿಯಲ್ಲಿ ನೋಂದಣಿಗೊಂಡ ಬಾಡಿಗೆದಾರರಿಗೆ ಇದು ಅನ್ವಯವಾಗಲಿದೆ.

ಈ ಹಿಂದೆ ಬಾಡಿಗೆ ಅಥವಾ ಭೋಗ್ಯಕ್ಕೆ ಪಡೆದ ಕಚೇರಿ ಸ್ಥಳಗಳು ಅಥವಾ ಚಿಲ್ಲರೆ ಮಾರಾಟ ಸ್ಥಳಗಳಂತೆ ವಾಣಿಜ್ಯ ಆಸ್ತಿಗಳ ಮೇಲೆ ಮಾತ್ರ ಜಿಎಸ್‌ಟಿ ಅನ್ವಯವಾಗುತ್ತಿತ್ತು. ಕಾರ್ಪೊರೇಟ್ ಸಂಸ್ಥೆಗಳು ಪಡೆದುಕೊಂಡ ಮನೆಗಳು ಅಥವಾ ವೃತ್ತಿಪರರು ಬಾಡಿಗೆಗೆ ಅಥವಾ ಭೋಗ್ಯಕ್ಕೆ ಪಡೆದುಕೊಂಡ ಆಸ್ತಿಗಳ ಮೇಲೆ ಯಾವುದೇ ಜಿಎಸ್‌ಟಿ ಇರಲಿಲ್ಲ.

ಆದರೆ ಇದೀಗ ಹೊಸ ನಿಯಮಗಳ ಪ್ರಕಾರ ಜಿಎಸ್‌ಟಿ ಅಡಿಯಲ್ಲಿ ನೋಂದಾಯಿಸಿಕೊಂಡಿರುವವರು ರಿವರ್ಸ್ ಚಾರ್ಜ್ ಮೆಕ್ಯಾನಿಸಂ (ಆರ್‌ಸಿಎಂ) ಅಡಿಯಲ್ಲಿ ತೆರಿಗೆ ಪಾವತಿಸಬೇಕಾಗುತ್ತದೆ. ಇನ್‌ಪುಟ್ ತೆರಿಗೆ ಕ್ರೆಡಿಟ್ ಅಡಿಯಲ್ಲಿ ಪಾವತಿಸಿದ ಜಿಎಸ್‌ಟಿಯನ್ನು ಪಾವತಿದಾರರು ಕಡಿತವಾಗಿ ಕ್ಲೈಮ್ ಮಾಡಬಹುದು. ಬಾಡಿಗೆದಾರರು ಜಿಎಸ್‌ಟಿ ಅಡಿಯಲ್ಲಿ ನೋಂದಾಯಿಸಿಕೊಂಡು, ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸಲು ಬದ್ಧರಾಗಿದ್ದಾಗ ಮಾತ್ರ ಅವರಿಗೆ ತೆರಿಗೆ ಅನ್ವಯಿಸುತ್ತದೆ. ವಸತಿ ಆಸ್ತಿಯ ಮಾಲೀಕರು ಜಿಎಸ್‌ಟಿ ಪಾವತಿಸಲು ಜವಾಬ್ದಾರರಾಗಿರುವುದಿಲ್ಲ.

"ಯಾವುದೇ ಸಾಮಾನ್ಯ ವ್ಯಕ್ತಿಗಳು ವಸತಿಗೆ ಮನೆ ಅಥವಾ ಫ್ಲಾಟ್ ಅನ್ನು ಬಾಡಿಗೆ ಅಥವಾ ಭೋಗ್ಯಕ್ಕೆ ಪಡೆದುಕೊಂಡಿದ್ದರೆ ಅವರು ಜಿಎಸ್‌ಟಿ ಪಾವತಿಸಬೇಕಾಗಿಲ್ಲ." ಆದಾಗ್ಯೂ, ವ್ಯಾಪಾರ ಅಥವಾ ವಹಿವಾಟು ನಡೆಸುವ ಜಿಎಸ್‌ಟಿ ನೋಂದಾಯಿತ ವ್ಯಕ್ತಿಯು ಮಾಲೀಕರಿಗೆ ಪಾವತಿಸುವ ಬಾಡಿಗೆ ಮೇಲೆ ಶೇ.18ರಷ್ಟು ಜಿಎಸ್‌ಟಿಯನ್ನು ಪಾವತಿಸಬೇಕಾಗುತ್ತದೆ ಎಂದು

ಕ್ಷಿಯರ್‌ಟ್ಯಾಕ್ಸ್‌ನ ಸಂಸ್ಥಾಪಕ ಮತ್ತು ಸಿಇಒ ಅರ್ಚಿತ್ ಗುಪ್ತಾ ವಿವರಿಸಿದ್ದಾರೆ ಎಂದು ವರದಿಯಾಗಿದೆ. ಜಿಎಸ್‌ಟಿ-ನೋಂದಾಯಿತ ವ್ಯಕ್ತಿ ಬಾಡಿಗೆ ಪಡೆದ ವಸತಿ ಆಸ್ತಿಯಿಂದ ಸೇವೆಗಳನ್ನು ಒದಗಿಸುತ್ತಿದ್ದರೆ ಅವರು ಕೂಡ ಶೇ.18ರಷ್ಟು ತೆರಿಗೆಯನ್ನು ಪಾವತಿಸಲು ಹೊಣೆಗಾರರಾಗಿರುತ್ತಾರೆ. ಜಿಎಸ್‌ಟಿ ಕಾನೂನಿನಡಿಯಲ್ಲಿ ನೋಂದಾಯಿತ ವ್ಯಕ್ತಿಗಳೆಂದರೆ ವ್ಯಕ್ತಿಗಳು ಮತ್ತು ಕಾರ್ಪೊರೇಟ್ ಸಂಸ್ಥೆಗಳೂ ಸೇರಿರುತ್ತವೆ. ವ್ಯಾಪಾರ ಅಥವಾ ವೃತ್ತಿಯನ್ನು ನಡೆಸಬೇಕಾದಾಗ ನಿರ್ದಿಷ್ಟ ಮಿತಿಗಿಂತ ಹೆಚ್ಚಿನ ವಾರ್ಷಿಕ ವಹಿವಾಟನ್ನು ನಡೆಸುತ್ತಿದ್ದಲ್ಲಿ ಜಿಎಸ್‌ಟಿ ನೋಂದಣಿ ಮಾಡಬೇಕಿರುವುದು ಕಡ್ಡಾಯವಾಗಿದೆ.

ಜಿಎಸ್‌ಟಿ ಕಾನೂನಿನ ಅಡಿಯಲ್ಲಿ ಈ ಮಿತಿಗಳು ಬದಲಾಗುತ್ತವೆ. ಒಂದು ಆರ್ಥಿಕ ವರ್ಷದಲ್ಲಿ ಸೇವೆಗಳನ್ನು ಪೂರೈಸುವ ನೋಂದಾಯಿತ ವ್ಯಕ್ತಿಯು ಗರಿಷ್ಠ 20 ಲಕ್ಷ ರೂ.ವರೆಗೆ ಜಿಎಸ್‌ಟಿ ನೋಂದಾಯಿಸದೆ ವ್ಯವಹಾರ ಮಾಡಬಹುದು. ಇದನ್ನು ಮೀರಿದಲ್ಲಿ ಜಿಎಸ್‌ಟಿ ಪಾವತಿಸಬೇಕಾಗುತ್ತದೆ. ರಿಟರ್ನ್‌ಸಲ್ಲಿಕೆ, ತೆರಿಗೆ ಪಾವತಿಗಳನ್ನು ಮಾಡಬೇಕಾಗುತ್ತದೆ. ಕೇವಲ ಸರಕುಗಳ ಪೂರೈಕೆ ಮಾಡುವವರಿಗೆ ಈ ಮಿತಿಯು 40 ಲಕ್ಷ ರೂ. ಗಳಾಗಿವೆ. ಆದಾಗ್ಯೂ, ನೋಂದಾಯಿತ ಸಂಸ್ಥೆಯು ಯಾವುದೇ ಈಶಾನ್ಯ ಭಾರತದ ರಾಜ್ಯಗಳು ಅಥವಾ ವಿಶೇಷ ವರ್ಗದ ರಾಜ್ಯಗಳಲ್ಲಿ



ನೆಲೆಗೊಂಡಿದ್ದರೆ ಈ ಮಿತಿಯು 10 ಲಕ್ಷ ರೂ.ಗಳಾಗಿರುತ್ತದೆ.

ಜಿಎಸ್‌ಟಿ ಕೌನ್ಸಿಲ್‌ನ 47ನೇ ಸಭೆಯ ನಂತರ ಜಾರಿಗೆ ತರಲಾಗಿರುವ ಈ ಹೊಸ ನಿಯಮಗಳು ಕಂಪನಿಗಳು ಮತ್ತು ವೃತ್ತಿಪರರು ಬಾಡಿಗೆ ಅಥವಾ ಭೋಗ್ಯಕ್ಕೆ ಪಡೆದುಕೊಳ್ಳುವ ವಸತಿ ಆಸ್ತಿಗಳ ಮೇಲೆ ಪರಿಣಾಮ ಬೀರಲಿವೆ.

ಉದ್ಯೋಗಿಗಳಿಗೆ ಅತಿಥಿ ಗೃಹಗಳು ಅಥವಾ ನಿವಾಸಗಳಾಗಿ ಬಳಸಲು ಬಾಡಿಗೆಗೆ ತೆಗೆದುಕೊಂಡ ವಸತಿ ಆಸ್ತಿಗಳಿಗೆ ಕಂಪನಿಗಳು ಪಾವತಿಸುವ ಬಾಡಿಗೆಗೆ ಈಗ ಶೇ. 18 ಜಿಎಸ್‌ಟಿ ವಿಧಿಸಲಾಗುತ್ತದೆ. ಇದರಿಂದ ಉದ್ಯೋಗಿಗಳಿಗೆ ಉಚಿತ ವಸತಿ ನೀಡುತ್ತಿರುವ ಕಂಪನಿಗಳ ಉದ್ಯೋಗಿಗಳ ವೆಚ್ಚ ಹೆಚ್ಚಲಿದೆ.

ಅತೀಯ ಸಹಕಾರಿಗಳೇ...



ನಮಗೆ ಬೇಕಿರುವುದು ರೈತರಿಗೆ, ಕಾರ್ಮಿಕರಿಗೆ, ಬಡವರಿಗೆ ಚೈತನ್ಯ ತರಬಲ್ಲ ಆರ್ಥ ವ್ಯವಸ್ಥೆ

ದೇಶದ ಆರ್ಥಿಕತೆಯ ವಿಚಾರವಾಗಿ ಇತ್ತೀಚೆಗೆ ಪತ್ರಿಕೆಗಳಲ್ಲಿ, ಇತರೆ ಮಾಧ್ಯಮಗಳಲ್ಲಿ ಬಹುವಾಗಿ ಆತಂಕಪೂರಿತವಾಗಿ ಚರ್ಚೆ ನಡೆಯುತ್ತಿದೆ. ಇರಲಿ, ಸಿಎಜಿ ವರದಿ ಏನು ಹೇಳುತ್ತಿದೆ ನೋಡೋಣ. ದೇಶದಲ್ಲಿ 2015-16ರಿಂದೀಚೆಗೆ ಸರ್ಕಾರದ ಸಾಲ ಮತ್ತು ಬಡ್ಡಿ ಹೊರೆ ಹೆಚ್ಚುತ್ತಲೇ ಇದೆ ಎಂದು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ತೀವ್ರ ಕಳವಳ ವ್ಯಕ್ತಪಡಿಸಿರುವ ವರದಿಯನ್ನು ಕೇಂದ್ರ ಸರ್ಕಾರವೇ ಇತ್ತೀಚೆಗೆ ಸಂಸತ್ತಿನಲ್ಲಿ ಮಂಡಿಸಿದೆ. 2015-16ರಿಂದ 2019-20ರ ಅವಧಿಯಲ್ಲಿ ಸಾಲ ಹಾಗೂ ಬಡ್ಡಿ ಹೊರೆ ಆತಂಕರವಾಗಿದೆ ಎನ್ನುವುದು ಅದೇ ವರದಿಯಲ್ಲಿದೆ.

ಪ್ರಸ್ತುತ ಕೇಂದ್ರ ಸರ್ಕಾರದ ಸಾಲ ಹಾಗೂ ಜಿಡಿಪಿ ಅನುಪಾತ 2015-16ರಲ್ಲಿ 50.5% ಇದ್ದುದು 2019-20ರಲ್ಲಿ 52.3%ಗೆ ಹೆಚ್ಚಿದೆ. ಕೇಂದ್ರ ಸರ್ಕಾರದ ಆದಾಯ ಗಳಿಕೆಯ ಶೇಕಡ 34ರಷ್ಟು ಪಾಲು ಬಡ್ಡಿ ಪಾವತಿಗೆ ವ್ಯಯವಾಗುತ್ತಿದೆ. 2015-16ರಲ್ಲಿ ಇದ್ದ ಒಟ್ಟು ಬಡ್ಡಿ ಪಾವತಿ ರೂ.4.57 ಲಕ್ಷ ಕೋಟಿಯಿಂದ 2020ರ ವೇಳೆಗೆ ರೂ.6.55 ಲಕ್ಷ ಕೋಟಿಗೆ ಏರಿರುವುದನ್ನು ಸಿಎಜಿ ವರದಿ ವಿವರಿಸಿದೆ.

ಸದ್ಯ ದೇಶದ ಚಾಲ್ತಿ ಖಾತೆ ಕೊರತೆಯು ರೂಪಾಯಿ ಮೌಲ್ಯ ಕುಸಿತದ ನಂತರ ಗಣನೀಯ ಏರಿಕೆಯಾಗುತ್ತಲೇ ಇರುವುದನ್ನು ನಾವು ಕಾಣುತ್ತಿದ್ದೇವೆ. ಇದಕ್ಕೆ ದೇಶದಲ್ಲಿನ ಕೆಲವೇ ಕೋಟಿ ಜನರ ದುಬಾರಿ ವೆಚ್ಚಗಳೇ ಭಾಗಶಃ ಕಾರಣ ಎಂದು ಪ್ರಧಾನಿಯವರ ಆರ್ಥಿಕ ಸಲಹಾ ಮಂಡಳಿಯ ಸದಸ್ಯರೊಬ್ಬರು ಹೇಳಿರುವುದು ವರದಿಯಾಗಿದೆ. ಈ 10 ಕೋಟಿ ಜನರ ವಿಲಾಸಿ ಐಶಾರಾಮಿ ಜೀವನ ಶೈಲಿ, ಅದ್ದೂರಿ ವಾಹನಗಳು, ವಿದೇಶಿ ವಸ್ತುಗಳ ಬಳಕೆ, ದೇಶ ವಿದೇಶಗಳ ನಡುವೆ ಸದಾ ಪ್ರಯಾಣ, ಮನರಂಜನೆಗಾಗಿ ಪ್ರವಾಸಕ್ಕಾಗಿ ವಿದೇಶ ಮಕ್ಕಳ ವಿದೇಶಿ ವ್ಯಾಸಂಗ ಇತ್ಯಾದಿಗಳಿಗಾಗಿ ಇವರು ಮಾಡುವ ವೆಚ್ಚವೇ ಚಾಲ್ತಿ ಖಾತೆ ಕೊರತೆ ಹೆಚ್ಚಳಕ್ಕೂ ಕಾರಣವಾಗಿದೆ ಎನ್ನುವುದು ಅವರ ಅಭಿಪ್ರಾಯವಾಗಿದೆ. ಇದರರ್ಥ ಸಿರಿವಂತರ ಆಟಾರೋಪದ ಜೀವನ ಶೈಲಿಯಿಂದಾಗಿ ಜನಸಾಮಾನ್ಯರು ಅವರು ಧರಿಸುವ ವಿದೇಶಿ ಬೂಟಿನ ಕೆಳಗೆ ಸಿಲುಕಿ ಬಡ ಕೃಷಿಕರು, ಕಾರ್ಮಿಕರು, ಜನಸಾಮಾನ್ಯರು ನರಳುತ್ತಿದ್ದಾರೆ.

ಈ ದೇಶದ ಕೆಲವೇ ಶ್ರೀಮಂತರ ಬಳಿ 1000ಕೋಟಿಗೂ ಹೆಚ್ಚು ಆಸ್ತಿ ಇದೆ ಎಂದರೆ ಅದು ನಮಗೆ ಹೆಮ್ಮೆ ತರುವ ವಿಷಯವಲ್ಲ. ಎಷ್ಟು ಜನ ಈ ದೇಶದ ಜನರನ್ನು ಬಡತನ ರೇಖೆಯಿಂದ ಮೇಲಕ್ಕೆ ತರಲಾಗಿದೆ ಎನ್ನುವುದು ಹೆಮ್ಮೆ ಪಡಬೇಕಾದ ವಿಷಯವಾಗಿರುತ್ತದೆ. ಇತ್ತೀಚಿನ ವರ್ಷಗಳಲ್ಲಿ ಸಿರಿವಂತರ ಸಂಪತ್ತು ಹೆಚ್ಚಾಗುವಂತ ಯೋಜನೆಗಳೇ ಹೆಚ್ಚು ರೂಪಿತವಾಗುತ್ತಿವೆ. ಜಾರಿಯಾಗುತ್ತಿವೆ. ಇದರಿಂದ ದೇಶದ ಜಿ.ಡಿ.ಪಿ ಹೆಚ್ಚಾಯಿತೆಂದು ಹೆಮ್ಮೆ ಪಡುವುದು ನಡೆಯುತ್ತಿದೆ. ಇದು ಅತ್ಯಂತ ನಾಚಿಕೆ ಪಡಬೇಕಾದ, ವಿಷಾದಿಸಬೇಕಾದ ವಿಷಯ.

ಇತರಹ ಅರ್ಥ ವ್ಯವಸ್ಥೆ ನಮಗೆ ಬೇಕಿದೆಯೇ, ಗಾಂಧಿಜೀ ಕನಸಿನ ಗ್ರಾಮೀಣ ಅರ್ಥವ್ಯವಸ್ಥೆ, ಪಂಡಿತ್ ನೆಹರೂ ಜಾರಿಗೊಳಿದ ಸಮಾಜವಾದಿ ಅರ್ಥವ್ಯವಸ್ಥೆ, ಅದನ್ನು ಎಲ್ಲ ಜನರಿಗೂ ವಿಸ್ತರಿಸಿದ ಇಂದಿರಾ ಗಾಂಧಿ ಅವರ ಜನಪರ ಯೋಜನೆಗಳಲ್ಲವೇ ನಮಗೆ ಬೇಕಾಗಿರುವುದು?

» ಎಚ್.ಕೆ. ಪಾಟೀಲ
ಅಧ್ಯಕ್ಷರು

ಆರ್ಥಿಕತೆಗೆ ವೇಗ ನೀಡಲು ಆದಾಯ ತೆರಿಗೆ ದರ ತಗ್ಗಿಸಿ : ಸಂಜೀವ್

ಬೆಂಗಳೂರು : ವೈಯಕ್ತಿಕ ಆದಾಯ ತೆರಿಗೆ ದರಗಳನ್ನು ತಗ್ಗಿಸುವ ಮೂಲಕ ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡುವಂತೆ ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ಅಧ್ಯಕ್ಷ ಸಂಜೀವ್ ಬಜಾಜ್ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ಸಿಐಐ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಬೇಡಿಕೆ ಹೆಚ್ಚಾಗಲು ಜನರ ಕೈಯಲ್ಲಿ ಹೆಚ್ಚು ಹಣ ಇರುವುದು ಅಗತ್ಯವಾಗಿದೆ. ಹೀಗಾಗಿ ಸರ್ಕಾರವು ಆದಾಯ ತೆರಿಗೆ ದರಗಳನ್ನು ಇಳಿಕೆ ಮಾಡುವ ಬಗ್ಗೆ ಆಲೋಚಿಸಬೇಕು ಎಂದರು. ಭಾರತದ ಆರ್ಥಿಕ ತಳಹದಿಯು ಬಲಿಷ್ಠವಾಗಿದ್ದು, 2022-23ನೇ ಹಣಕಾಸು ವರ್ಷದಲ್ಲಿ ಆರ್ಥಿಕ ಬೆಳವಣಿಗೆ ದರವು ಶೇ.7.4ರಿಂದ ಶೇ.8.2ರ ಮಟ್ಟದಲ್ಲಿ ಇರಲಿದೆ ಎಂದು ಹೇಳಿದರು.

ಜಾಗತಿಕ ಆರ್ಥಿಕತೆಯಲ್ಲಿ ಉಂಟಾಗಿರುವ ಅನಿಶ್ಚಿತ ಸ್ಥಿತಿ ಹಾಗೂ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಬಂಡವಾಳ ಹಿಂದಕ್ಕೆ ಪಡೆಯುತ್ತಿರುವುದನ್ನು ಗಮನದಲ್ಲಿ ಇಟ್ಟುಕೊಂಡು ಮಾತನಾಡಿದ ಅವರು, 'ಆರ್ಥಿಕತೆಯ ಚೇತರಿಕೆಗಾಗಿ ಭಾರತವು ತನ್ನ ವಿದೇಶಿ ವಿನಿಮಯ ಮೀಸಲು ಹೆಚ್ಚಿಸಿಕೊಳ್ಳುವ ಅಗತ್ಯ ಇದೆ' ಎಂದು ಅಭಿಪ್ರಾಯಪಟ್ಟರು.

ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ (ಪ್ರಭಾರ) ಶ್ರೀ ಪಿ. ವಿಷ್ಣುಮೂರ್ತಿ ಆಚಾರ್ಯ



ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ (ಪ್ರಭಾರ) ಶ್ರೀ ಪಿ. ವಿಷ್ಣುಮೂರ್ತಿ ಆಚಾರ್ಯರವರು ಅಧಿಕಾರ ಸ್ವೀಕರಿಸಿರುತ್ತಾರೆ.

ಪಟ್ಟಣ ಸಹಕಾರ ಬ್ಯಾಂಕುಗಳಿಗೆ ಮಾಹಿತಿ ತಂತ್ರಜ್ಞಾನ ವಿಷಯವಾಗಿ ದಿನಾಂಕ : 26.08.2022ರಂದು ಒಂದು ದಿನದ ರಾಜ್ಯಮಟ್ಟದ ತರಬೇತಿ ಶಿಬಿರ

ಆಧುನಿಕ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಹೊಸ ತಂತ್ರಜ್ಞಾನಗಳು ದಿನನಿತ್ಯ ಹೊರಬರುತ್ತಿದ್ದು, ಅದಕ್ಕೆ ಅನುಗುಣವಾಗಿ ನಮ್ಮ ಪಟ್ಟಣ ಸಹಕಾರ ಬ್ಯಾಂಕುಗಳು ಅವುಗಳನ್ನು ಅಳವಡಿಸಿಕೊಂಡು ತಮ್ಮ ಗ್ರಾಹಕರಿಗೆ ಉತ್ತಮ ಸೇವೆ ನೀಡಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ದಿನಾಂಕ : 26.08.2022ರಂದು B2B infomedia ಸಂಸ್ಥೆಯೊಂದಿಗೆ ಮಹಾಮಂಡಳವು ಬೆಂಗಳೂರಿನ “Hotel Lalit Ashok”, Kalinga II, Kumar Park, High Grounds, Bangalore ಇಲ್ಲಿ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಈ ತರಬೇತಿ ಶಿಬಿರದಲ್ಲಿ ಆಧುನಿಕ ಬ್ಯಾಂಕಿಂಗ್ ವಿಷಯಗಳ ಕುರಿತು ಉಪನ್ಯಾಸ ನೀಡಿ, ಚರ್ಚಿಸಲಾಗುವುದು. ಈ ತರಬೇತಿ ಶಿಬಿರದಲ್ಲಿ ಬ್ಯಾಂಕಿನ “ಮಾಹಿತಿ ತಂತ್ರಜ್ಞಾನ ಅಧಿಕಾರಿ” (I.T. Head) ಸೇರಿ ಒಂದು ಬ್ಯಾಂಕಿನಿಂದ

ಮೂವರು ಪ್ರತಿನಿಧಿಗಳು ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಶಿಬಿರವನ್ನು ದಿನಾಂಕ : 26.08.2022ರಂದು ಬೆಳಿಗ್ಗೆ 08.30ಕ್ಕೆ ಉಪಹಾರ ಮತ್ತು ನೋಂದಣಿಯೊಂದಿಗೆ ಪ್ರಾರಂಭಿಸಲಾಗುವುದು. ಶಿಬಿರದಲ್ಲಿ ಭಾಗವಹಿಸುವ ಪ್ರತಿನಿಧಿಗಳು ದಿನಾಂಕ : 20.08.2022 ರೊಳಗಾಗಿ ಮಹಾಮಂಡಳದ ಇ-ಮೇಲ್ ವಿಳಾಸ : kscubfed@gmail.comಗೆ ಕಳುಹಿಸಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ನೇರವಾಗಿ ಬಂದ ಪ್ರತಿನಿಧಿಗಳಿಗೆ ಪ್ರವೇಶ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಮಹಾಮಂಡಳದ ಅಧಿಕಾರಿಗಳಾದ ಶ್ರೀ ಎನ್.ರಮೇಶ್ (9448003167) ಮತ್ತು ಶ್ರೀ ಹೆಚ್.ಸಿ. ಶ್ರೀನಿವಾಸ್ (9110642779) ರವರುಗಳನ್ನು ಸಂಪರ್ಕಿಸಬೇಕೆಂದು ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರೆಯವರು ತಿಳಿಸಿರುತ್ತಾರೆ.

ಪಟ್ಟಣ ಸಹಕಾರ ಬ್ಯಾಂಕುಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ ಮತ್ತು ವ್ಯವಸ್ಥಾಪಕರನ್ನು ಹೊರತುಪಡಿಸಿ ಅಧಿಕಾರಿ ವರ್ಗದವರಿಗೆ ಐದು ದಿನಗಳ ನಿರ್ವಹಣೆ ಅಭಿವೃದ್ಧಿ ತರಬೇತಿ (Management Development Programme) ಯನ್ನು ಏರ್ಪಡಿಸಿರುವ ಕುರಿತು

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ಮತ್ತು ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (ಆರ್‌ಐಸಿಎಂ)ಯ ಜಂಟಿ ಸಹಯೋಗದೊಂದಿಗೆ ಪಟ್ಟಣ ಸಹಕಾರ ಬ್ಯಾಂಕುಗಳ ಅಧಿಕಾರಿಗಳಿಗೆ ಪೂರ್ಣ ಪ್ರಮಾಣದಲ್ಲಿ ಐದು ದಿನಗಳ ಉನ್ನತ ಮಟ್ಟದ “ನಿರ್ವಹಣೆ ಅಭಿವೃದ್ಧಿ ತರಬೇತಿ” (Management Development Programme) ಯನ್ನು ಪ್ರಾರಂಭಿಸಲಾಗಿದೆ. ಇತ್ತೀಚೆಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನೇಕ ಬದಲಾವಣೆಗಳು ಆಗುತ್ತಿದ್ದು, ಅವುಗಳನ್ನು ಸಮರ್ಥವಾಗಿ ನಿರ್ವಹಿಸಲು ಈ ದೀರ್ಘಾವಧಿಯ ತರಬೇತಿಯನ್ನು ಏರ್ಪಡಿಸಲಾಗಿದೆ. ಈ ಸದರಿ 3ನೇ ಬ್ಯಾಚ್‌ನ ತರಬೇತಿಯನ್ನು ದಿನಾಂಕ : 05.09.2022 ರಂದು ಬೆಳಿಗ್ಗೆ 09.00 ಗಂಟೆಯಿಂದ ದಿನಾಂಕ : 09.09.2022ರ ಸಾಯಂಕಾಲ 05.30 ಗಂಟೆಯವರೆಗೆ ಒಟ್ಟು ಐದು ದಿನಗಳ ಕಾಲ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (ಆರ್‌ಐಸಿಎಂ) ನಂ.67, ಪದ್ಮನಾಭನಗರ, ಬನಶಂಕರಿ 2ನೇ ಹಂತ, ಬೆಂಗಳೂರು ಇಲ್ಲಿ ಏರ್ಪಡಿಸಲಾಗಿದೆ.

ಈ ಐದು ದಿನಗಳ ತರಬೇತಿ ಶಿಬಿರದಲ್ಲಿ ನುರಿತ ಬ್ಯಾಂಕಿಂಗ್ ತಜ್ಞರುಗಳಿಂದ ಉಪನ್ಯಾಸ ನೀಡಲಾಗುವುದು. ನೋಂದಾಯಿಸಿದ ಪ್ರತಿನಿಧಿಗಳಿಗೆ ಮಾತ್ರ ಅವಕಾಶವಿರುತ್ತದೆ. ಈ ತರಬೇತಿ ಶಿಬಿರದ ಶುಲ್ಕದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ದಿನಾಂಕ : 08.08.2022ರಂದು ಮಹಾಮಂಡಳವು ಪಟ್ಟಣ ಸಹಕಾರ ಬ್ಯಾಂಕುಗಳಿಗೆ ಬರೆದಿರುವ ಪತ್ರವನ್ನು ತಾವು ನೋಡಬಹುದು. ಪ್ರತಿನಿಧಿ ಶುಲ್ಕವನ್ನು ಚೆಕ್ / ಡಿ.ಡಿ ಅಥವಾ ಎನ್‌ಇಎಫ್‌ಟಿ ಮುಖಾಂತರ ದಿನಾಂಕ : 30.08.2022ರೊಳಗಾಗಿ ಪಾವತಿಸಿ ಮಹಾಮಂಡಳದಲ್ಲಿ ನೋಂದಾಯಿಸಿ ಕೊಳ್ಳಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮಹಾಮಂಡಳದ ಅಧಿಕಾರಿಗಳಾದ ಶ್ರೀ ಎನ್.ರಮೇಶ್ (9448003167) ಮತ್ತು ಶ್ರೀ ಹೆಚ್.ಸಿ. ಶ್ರೀನಿವಾಸ್ (9110642779) ರವರುಗಳನ್ನು ಸಂಪರ್ಕಿಸಬೇಕೆಂದು ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರೆಯವರು ತಿಳಿಸಿರುತ್ತಾರೆ.

ದಿ ಮರ್ಚೆಂಟ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಅ., ಗದಗ 67ನೇ ವಾರ್ಷಿಕ ಸಭೆ



ಗದಗ : ದಿ ಮರ್ಚೆಂಟ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ 2021-22ನೇ ಸಾಲಿನ 67ನೇ ವಾರ್ಷಿಕ ಸರ್ವ ಸಾಧಾರಣ ಸಭೆಯು ಬ್ಯಾಂಕಿನ ಅಧ್ಯಕ್ಷರಾದ ಸಿಎ ಕೆ.ಎಸ್. ಚಟ್ಟಿ ಯವರ ಘನ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಭೆಯಲ್ಲಿ ನಿರ್ದೇಶಕ ಮಂಡಳಿ ಸದಸ್ಯರುಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕಿಗೆ ಸರ್ವತೋಮುಖ ಸಾಧನಾ ಪ್ರಶಸ್ತಿ

ಮಂಗಳೂರು : ದಿನಾಂಕ : 05-08-2022ರಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಸಾಮಾನ್ಯ ವಾರ್ಷಿಕ ಮಹಾಸಭೆಯಲ್ಲಿ ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕಿಗೆ ಪಟ್ಟಣ ಸಹಕಾರ ಬ್ಯಾಂಕುಗಳ ವಿಭಾಗದಲ್ಲಿ 2021-2022ನೇ ಸಾಲಿನಲ್ಲಿ ವ್ಯವಹಾರದಲ್ಲಿನ ಸಾಧಿಸಿರುವ ಸರ್ವತೋಮುಖ ಪ್ರಗತಿಗಾಗಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಎಚ್. ಜಯಪ್ರಕಾಶ್



ಕೆದ್ದಾಯಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ (ಪ್ರಭಾರ) ಶ್ರೀ ಪಿ. ವಿಷ್ಣುಮೂರ್ತಿ ಆಚಾರ್ಯರವರು ಗೌರವವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಎಮ್. ಎನ್. ರಾಜೇಂದ್ರಕುಮಾರ್ ಮತ್ತು ನಿರ್ದೇಶಕರು, ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕಿನ ಮುಖ್ಯ ಸಲಹೆಗಾರರಾದ ಶ್ರೀ ಎಸ್. ಕುಮಾರಸ್ವಾಮಿ ಉಡುಪಿ ಹಾಗೂ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ ಉಪಸ್ಥಿತರಿದ್ದರು.

ಆದಾಯ ತೆರಿಗೆ ರಿಫಂಡ್ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಆದಾಯ ತೆರಿಗೆ ಪಾವತಿ ಸೀಸನ್ ಈಗಷ್ಟೇ ಮುಗಿದಿದೆ ಮತ್ತು ನೀವು ಸರ್ಕಾರಿ ಇಲಾಖೆಯಿಂದ ಮರುಪಾವತಿಯನ್ನು ಹೊಂದಿದ್ದರೆ ಅದು ನಿಜವಾದ ಖಚಿತವಾದ ತೆರಿಗೆ ಬಾಧ್ಯತೆಗಿಂತ ಹೆಚ್ಚಿನ ತೆರಿಗೆ ಪಾವತಿ/ಟಿಡಿಎಸ್ ಕಡಿತಗಳ ಕಾರಣದಿಂದಾಗಿ, ನಿಮ್ಮ ಆದಾಯ ತೆರಿಗೆ ಮರುಪಾವತಿ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಲು ನೀವು ಕೆಳಗಿನ ಪ್ರಕ್ರಿಯೆಯನ್ನು ಅನುಸರಿಸಬಹುದು. ಆದಾಯ ತೆರಿಗೆ ರಿಫಂಡ್ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಆದಾಯ ತೆರಿಗೆ ಹಾಗೂ ಇತರೆ ನೇರ ತೆರಿಗೆ ನಿಯಮದ ಪ್ರಕಾರ ಈ ಹಿಂದೆ ಹೇಳಿದಂತೆ ನೀವು ಪಾವತಿ ಮಾಡಿದ ಮೊತ್ತ ಅಧಿಕವಾಗಿದ್ದರೆ ಮಾತ್ರ ರಿಫಂಡ್ ಲಭ್ಯವಾಗುತ್ತದೆ. ಈ ಆದಾಯ ತೆರಿಗೆ ಕಾಯ್ದೆ 1961ರ ಸೆಕ್ಷನ್ 237 ಮತ್ತು 245 ಅಡಿಯಲ್ಲಿ ಬರುತ್ತದೆ.

- ಆದಾಯ ತೆರಿಗೆ ಮರುಪಾವತಿ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸುವ ಪ್ರಕ್ರಿಯೆ ತೆರಿಗೆ ಮೌಲ್ಯಮಾಪಕರು NSDL ವೆಬ್‌ಸೈಟ್‌ಗೆ ಹೋಗಬೇಕಾಗುತ್ತದೆ.
- <https://tin.tin.nsdl.com/oltas/servlet/RefundStatusTrack>, ಇಲ್ಲಿ ಮುಖಪುಟದಲ್ಲಿ, ಪ್ಯಾನ್‌ಗಾಗಿ ಸ್ಥಿತಿಯನ್ನು ಪರಿಶೀಲಿಸಲು ಕ್ಲಿಕ್ ಮಾಡಿ ಎಂದು ಹೇಳುವ ಟ್ಯಾಬ್ ಅನ್ನು ನೀವು ಕಾಣಬಹುದು. ಕೇಳಿದಂತೆ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
- ಮುಂದಿನ ಪುಟದಲ್ಲಿ, ತೆರಿಗೆದಾರರಿಗೆ ಅವನ ಅಥವಾ ಅವಳ ಪ್ಯಾನ್ ಸಂಖ್ಯೆ, ಮೌಲ್ಯಮಾಪನ ವರ್ಷ ಮತ್ತು ಕ್ಯಾಪ್ಷಾ ಕೋಡ್ ಅನ್ನು ಕೇಳಲಾಗುತ್ತದೆ. ಈ ಆದಾಯ ತೆರಿಗೆ ಕಾಯ್ದೆ 1961ರ ಸೆಕ್ಷನ್ 237 ಮತ್ತು 245 ಅಡಿಯಲ್ಲಿ ಬರುತ್ತದೆ.
- ಮುಂದಿನ ಪುಟದಲ್ಲಿ, ತೆರಿಗೆದಾರರಿಗೆ ಅವನ ಅಥವಾ ಅವಳ ಪ್ಯಾನ್ ಸಂಖ್ಯೆ, ಮೌಲ್ಯಮಾಪನ ವರ್ಷ ಮತ್ತು ಕ್ಯಾಪ್ಷಾ ಕೋಡ್ ಅನ್ನು ಕೇಳಲಾಗುತ್ತದೆ* ಮುಂದೆ ನೀವು Proceed ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.

NSDL ಸೈಟ್ ಪ್ರಕಾರ, ಮರುಪಾವತಿಯನ್ನು

ಈ ಕೆಳಗಿನ ಎರಡು ವಿಧಾನಗಳಲ್ಲಿ ಕಳುಹಿಸಲಾಗುತ್ತದೆ :

- **RTGS / NECS :** ಬ್ಯಾಂಕ್ ಖಾತೆಗೆ ನೇರವಾಗಿ ಮರುಪಾವತಿಯ ಕ್ರೆಡಿಟ್ ಅನ್ನು ಸಕ್ರಿಯಗೊಳಿಸಲು, ತೆರಿಗೆದಾರರ ಬ್ಯಾಂಕ್ A/c, MICR ಕೋಡ್ /

ಬ್ಯಾಂಕ್ ಖಾತೆಯ IFSC ಕೋಡ್ ಮತ್ತು ಸರಿಯಾದ ಸಂವಹನ ವಿಳಾಸ ಕಡ್ಡಾಯವಾಗಿದೆ.

- **ವೇಪರ್ ಚೆಕ್ :** ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಸರಿಯಾದ ವಿಳಾಸ ಕಡ್ಡಾಯವಾಗಿದೆ.
- ತೆರಿಗೆದಾರರು ತಮ್ಮ ಮರುಪಾವತಿಯನ್ನು ಮೌಲ್ಯಮಾಪನ ಅಧಿಕಾರಿಯು ಮರುಪಾವತಿ ಬ್ಯಾಂಕರ್‌ಗೆ ಕಳುಹಿಸಿದ 10 ದಿನಗಳ ನಂತರ ಮರುಪಾವತಿಯ ಸ್ಥಿತಿಯನ್ನು ವೀಕ್ಷಿಸಬಹುದು.
- **ITR ಮರುಪಾವತಿಯನ್ನು ಇಲಾಖೆಯು ಪ್ರಕ್ರಿಯೆಗೊಳಿಸಿದೆ. ಆದರೆ ಇನ್ನೂ ನಿಮ್ಮಿಂದ ಸ್ವೀಕರಿಸಲಾಗಿಲ್ಲ :** ಏಕೆ ಎಂಬುದು ಇಲ್ಲಿದೆ.

ನಿಮ್ಮ ತೆರಿಗೆ ಮರುಪಾವತಿಯನ್ನು ಆದಾಯ ತೆರಿಗೆ ಇಲಾಖೆಯು ಪ್ರಕ್ರಿಯೆಗೊಳಿಸಿದಾಗ ಒಂದು ಪ್ರಕರಣವಿರಬಹುದು ಆದರೆ ಅದನ್ನು ನೀಡುವ ಬ್ಯಾಂಕರ್ (ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ) ನಿಮ್ಮ ಬ್ಯಾಂಕ್ ಖಾತೆಗೆ ಜಮೆ ಮಾಡಿಲ್ಲ. ಆದ್ದರಿಂದ, ಇಲ್ಲಿ ನೀವು ಲಿಂಕ್ ಮಾಡಿದ ಬ್ಯಾಂಕ್ ಖಾತೆಯನ್ನು ಪರಿಶೀಲಿಸಬೇಕು ನಿಮ್ಮ ಆದಾಯ ತೆರಿಗೆ ಡೇಟಾಬೇಸ್‌ನೊಂದಿಗೆ. ನಿಮ್ಮ PAN ಗೆ ವಿರುದ್ಧವಾಗಿ ಆದಾಯ ತೆರಿಗೆ ಪೋರ್ಟಲ್‌ನಿಂದ ಅನೇಕ ಬ್ಯಾಂಕ್ ಖಾತೆಗಳನ್ನು ಪಡೆದುಕೊಳ್ಳಬಹುದು ಮತ್ತು ಮರುಪಾವತಿ ಮೊತ್ತವನ್ನು ಸ್ವೀಕರಿಸಲು ನೀವು ನಿರ್ದಿಷ್ಟ ಬ್ಯಾಂಕ್ ಖಾತೆಯನ್ನು ಸಕ್ರಿಯಗೊಳಿಸಬೇಕು ಮತ್ತು ಪೂರ್ವ-ಮೌಲ್ಯಮಾಪನ ಮಾಡಬೇಕಾಗುತ್ತದೆ.

ಆದಾಯ ತೆರಿಗೆ ರಿಫಂಡ್ ಅನ್ನು ನೀವು ಡಿಕ್ಲೈರ್ ಮಾಡಬೇಕಾದರೆ, ನೀವು ಮಾಡುವ ಹೂಡಿಕೆಯನ್ನು ಫಾರ್ಮ್ 16 ಅಲ್ಲಿ ಉಲ್ಲೇಖ ಮಾಡಬೇಕಾಗುತ್ತದೆ. ಇದರಲ್ಲಿ ನೀವು ವಿಮೆ ಪ್ರೀಮಿಯಂಗೆ ಮಾಡಿದ ಪಾವತಿ, ಮನೆಯ ಬಾಡಿಗೆ, ಮ್ಯೂಚುವಲ್ ಫಂಡ್, ಬ್ಯಾಂಕ್ ಎಫ್‌ಡಿ, ಎನ್‌ಎಸ್‌ಸಿಯಲ್ಲಿ ಮಾಡುವ ಹೂಡಿಕೆ, ಶಿಕ್ಷಣ ವೆಚ್ಚ ಮೊದಲಾದವುಗಳನ್ನು ಉಲ್ಲೇಖ ಮಾಡಬೇಕಾಗುತ್ತದೆ. ಹಾಗೆಯೇ ಇದಕ್ಕೆ ಪುರಾವೆಯನ್ನು ಕೂಡಾ ನೀಡಬೇಕಾಗುತ್ತದೆ. ನೀವು ಅಧಿಕ ತೆರಿಗೆಯನ್ನು ಪಾವತಿ ಮಾಡುತ್ತೀದ್ದರಿಂದ ನಿಮಗೆ ಅನಿಸಿದರೆ ನೀವು ಫಾರ್ಮ್ 30 ಅನ್ನು ಭರ್ತಿ ಮಾಡಬೇಕಾಗುತ್ತದೆ. ನಿಮ್ಮ ಆದಾಯ ತೆರಿಗೆ ರಿಫಂಡ್ ಕ್ಲೈಮ್ ಅನ್ನು ಹಣಕಾಸು ವರ್ಷದ ಕೊನೆಗೂ ಮುನ್ನ ಸಲ್ಲಿಕೆ ಮಾಡಬೇಕಾಗುತ್ತದೆ.

2015-16 ಲಿಂದೀಚೆಗೆ ಹೆಚ್ಚುತ್ತಿರುವ ಸಾಲ, ಬಡ್ಡಿಹೊರೆ ಬಗ್ಗೆ ಸಿಎಜಿ ಆತಂಕ

ಹೊಸದಲ್ಲಿ : ದೇಶದಲ್ಲಿ 2015-16 ರಿಂದೀಚೆಗೆ ಹೆಚ್ಚುತ್ತಿರುವ ಸರ್ಕಾರಿ ಸಾಲ ಮತ್ತು ಬಡ್ಡಿ ಹೊರೆಯ ಬಗ್ಗೆ ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚೆಗೆ ಸಂಸತ್ತಿನಲ್ಲಿ ಮಂಡಿಸಿರುವ ಸಿಎಜಿ ವರದಿಯಲ್ಲಿ ಈ ಅಂಶವನ್ನು ವ್ಯಕ್ತಪಡಿಸಲಾಗಿದೆ. ಸಾಲ ಹಾಗೂ ಜಿಡಿಪಿ ಅನುಪಾತ, ಆದಾಯ ಸ್ವೀಕೃತಿಗೆ ಹೋಲಿಸಿದರೆ ಬಡ್ಡಿ ಪಾವತಿಯಂತಹ ಅಂಶಗಳನ್ನು ಪರಿಗಣಿಸಿ, 2015-16 ರಿಂದ 2019-20ರ ಅವಧಿಯಲ್ಲಿ ಸಾಲ ಹಾಗೂ ಬಡ್ಡಿ ಹೊರೆ ಅನನುಕೂಲಕರವಾಗಿ ಪರಿಣಮಿಸುತ್ತಿದೆ ಎಂದು ವರದಿ ಹೇಳಿದೆ.



ಕೇಂದ್ರ ಸರ್ಕಾರದ ಸಾಲ ಹಾಗೂ ಜಿಡಿಪಿ ಅನುಪಾತ 2015-16ರಲ್ಲಿ 50.5% ಇದ್ದು 2019-20ರಲ್ಲಿ 52.3%ಗೆ ಹೆಚ್ಚಿದೆ. ಸರ್ಕಾರದ ಆದಾಯ ಗಳಿಕೆಯ ಶೇಕಡ 34ರಷ್ಟು ಪಾಲು ಬಡ್ಡಿ ಪಾವತಿಗೆ ವ್ಯಯವಾಗುತ್ತಿದೆ. ಈ ಪ್ರಮಾಣ 2015-16ರಲ್ಲಿ 32% ಆಗಿತ್ತು. ಬಡ್ಡಿವೆಚ್ಚ 2016ನೇ ಹಣಕಾಸು ವರ್ಷದಲ್ಲಿ ಇದ್ದ 6.91ರಿಂದ 2020ನೇ ಹಣಕಾಸು ವರ್ಷದಲ್ಲಿ 6.61ಕ್ಕೆ ಇಳಿದಿದ್ದರೂ, ಒಟ್ಟು ಪಾವತಿಸುತ್ತಿರುವ ಬಡ್ಡಿ ಏರಿಕೆಯಾಗುತ್ತಲೇ ಇದೆ. 2015-16ರಲ್ಲಿ ಇದ್ದ ಒಟ್ಟು ಬಡ್ಡಿ ಪಾವತಿ ರೂ.4.57 ಲಕ್ಷ ಕೋಟಿಯಿಂದ 2020ರ ವೇಳೆಗೆ ರೂ.6.55 ಲಕ್ಷ ಕೋಟಿಗೆ ಏರಿದೆ ಎಂದು ವರದಿ ವಿವರಿಸಿದೆ.

ಸಾಲ ವಸೂಲಾತಿ ಏಜೆಂಟರು ಸಾಲ ಪಡೆದವರಿಗೆ ಬೆದರಿಕೆ ಹಾಕುವಂತೆ ಇಲ್ಲ: ಆರ್‌ಬಿಐ ತಾಕೀತು

ನವದೆಹಲಿ : ಸಾಲ ವಸೂಲಾತಿ ಏಜೆಂಟರರಿಗೆ ಆರ್‌ಬಿಐ ಕಠಿಣ ನಿಯಮಗಳನ್ನು ರೂಪಿಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ನಿಯಂತ್ರಕ ವ್ಯಾಪ್ತಿಯಲ್ಲಿರುವ ಎಲ್ಲಾ ಘಟಕಗಳು, ಸಂಗ್ರಹ ಏಜೆಂಟರುಗಳು ಸಾಲಗಾರರಿಗೆ ಕಿರುಕುಳ ನೀಡುವುದಿಲ್ಲ ಅನ್ನೋದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸ್ಪಷ್ಟವಾಗಿ ಸೂಚಿಸಿದೆ. ಈ ಮೂಲಕ ಯಾವುದೇ ಸಾಲಗಾರರಿಗೆ ನಿಂದನೆ ಅಥವಾ ಜಗಳ ಮಾಡುವಂತಿಲ್ಲ ಎಂದು ಸುತ್ತೋಲೆ ಹೊರಡಿಸಿದೆ.

ಡೇಟಾ ದುರ್ಬಳಕೆ ನಿಲ್ಲುತ್ತದೆ..!

ಭಾರತೀಯ ರಿಸರ್ವ್ ಬ್ಯಾಂಕ್ ಎಲ್ಲಾ ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಈ ಸುತ್ತೋಲೆಯನ್ನು ಹೊರಡಿಸಿದೆ. ಬ್ಯಾಂಕ್ ಸಾಲ ಪಡೆಯುವ ಗ್ರಾಹಕರ ವೈಯಕ್ತಿಕ ದತ್ತಾಂಶ ದುರ್ಬಳಕೆ, ಬೆದರಿಕೆ, ಕಿರುಕುಳ ಮುಂತಾದ ಘಟನೆಗಳಿಗೆ ಕಡಿವಾಣ ಹಾಕಬೇಕು ಎಂದು ಇದರಲ್ಲಿ ಸೂಚಿಸಲಾಗಿದೆ. ಇನ್ನು ಸಾಲ ಪಡೆದವರ ಸಂಬಂಧಿಕರಿಗೆ ಮತ್ತು ಪರಿಚಿತ ವ್ಯಕ್ತಿಗಳಿಗೆ ಕಿರುಕುಳ ನೀಡುವ ಘಟನೆಗಳಿಗೆ ಕಡಿವಾಣ ಹಾಕಬೇಕು ಎಂದಿದೆ.

ಆರ್‌ಬಿಐ ಸುತ್ತೋಲೆಯಲ್ಲಿ ಏನಿದೆ?

ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸುವುದು, ಮಾನಹಾನಿ ಮಾಡುವ ಘಟನೆಯನ್ನು ಬ್ಯಾಂಕ್‌ಗಳು ನಿಲ್ಲಿಸಬೇಕು ಎಂದು ಆರ್‌ಬಿಐ ಸ್ಪಷ್ಟವಾಗಿ ಹೇಳಿದೆ. ಇತ್ತೀಚಿನ ತಿಂಗಳುಗಳಲ್ಲಿ, ಸಾಲದ ಅಪ್ಲಿಕೇಶನ್‌ಗಳನ್ನು ಒಳಗೊಂಡಿರುವ ಪ್ರಕರಣಗಳಲ್ಲಿ ವಸೂಲಾತಿ ಏಜೆಂಟರಗಳ ಅನಿಯಂತ್ರತೆಯ ಬಗ್ಗೆ ಹಲವಾರು ದೂರು ಬಂದಿದ್ದು, ಈ ಹಿನ್ನೆಲೆಯಲ್ಲಿ ಆರ್‌ಬಿಐ ಈ ಕ್ರಮ ತೆಗೆದುಕೊಂಡಿದೆ.

ಕರೆ ಸಮಯ ನಿಗದಿ

ಹೊಸ ಸುತ್ತೋಲೆಯಲ್ಲಿ (RBI circular for loan recovery), ನಿಯಮಗಳ ಪ್ರಕಾರ, ಗ್ರಾಹಕರನ್ನು ಬೆಳಿಗ್ಗೆ 8 ಗಂಟೆಯ ಮೊದಲು ಮತ್ತು ಸಂಜೆ 7ರ ನಂತರ ವಸೂಲಿಗೆ ಕರೆ ಮಾಡಬಾರದು ಎಂದು ಆರ್‌ಬಿಐ ಸೂಚಿಸಿದೆ. ಅದೇ ಸಮಯದಲ್ಲಿ, ಸಂಸ್ಥೆಗಳು ವಸೂಲಾತಿ ಏಜೆಂಟರರಿಂದ



ನಿಯಮಗಳನ್ನು ಸರಿಯಾಗಿ ಅನುಸರಿಸಬೇಕು ಎಂದಿದೆ.

ಗ್ರಾಹಕರ ಸಂಬಂಧಿಗಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ

ಬೆದರಿಸುವಿಕೆ, ಕಿರುಕುಳ, ಗ್ರಾಹಕರ ವೈಯಕ್ತಿಕ ಡೇಟಾದ ದುರುಪಯೋಗದ ಘಟನೆಗಳನ್ನು ತಡೆಯಿರಿ. ಅಲ್ಲದೇ ಸಾಲ ಪಡೆದವರ ಸಂಬಂಧಿಕರು, ಪರಿಚಯಸ್ಥರಿಗೆ ಕಿರುಕುಳ ನೀಡುವ ಘಟನೆಗಳನ್ನು ತಡೆಯಿರಿ ಎಂದು ಆರ್‌ಬಿಐ ಹೇಳಿದೆ. ಸಾಲ ವಸೂಲಾತಿ ಏಜೆಂಟರುಗಳು ಜನರೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ, ಇದು ಸ್ವೀಕಾರಾರ್ಹವಲ್ಲ ಎಂದು ಆರ್‌ಬಿಐ ಗವರ್ನರ್ ಶಕ್ತಿಶಾಂತ ದಾಸ್ ಇತ್ತೀಚೆಗೆ ಹೇಳಿದ್ದರು. ಬಹುಶಃ ಅವರ ಹೇಳಿಕೆಯ ನಂತರ ರಿಸರ್ವ್ ಬ್ಯಾಂಕ್ ಈ ಸುತ್ತೋಲೆ ಹೊರಡಿಸಿದೆ.

ಗ್ರಾಹಕರ ದೂರಿನ ಮೇಲೆ ಕ್ರಮ

ಆರ್‌ಬಿಐಯು ಈ ಸುತ್ತೋಲೆಯು ಎಲ್ಲಾ ವಾಣಿಜ್ಯ ಬ್ಯಾಂಕುಗಳು, ಎಲ್ಲಾ ಬ್ಯಾಂಕೇತರ ಹಣಕಾಸು ಕಂಪನಿಗಳು, ಆಸ್ತಿ ಮರುನಿರ್ಮಾಣ ಕಂಪನಿಗಳು, ಅಖಿಲ ಭಾರತ ಹಣಕಾಸು ಸಂಸ್ಥೆಗಳು ಮತ್ತು ಎಲ್ಲಾ ಪ್ರಾಥಮಿಕ ನಗರ ಸಹಕಾರಿ ಬ್ಯಾಂಕುಗಳಿಗೆ ಅನ್ವಯಿಸುತ್ತದೆ. ಗ್ರಾಹಕರಿಂದ ದೂರು ಬಂದರೆ ನಾವು ಅದನ್ನು ಗಂಭೀರವಾಗಿ ಪರಿಗಣಿಸಲಿದ್ದೇವೆ ಎಂದು ಆರ್‌ಬಿಐ ಸ್ಪಷ್ಟವಾಗಿ ಹೇಳಿದೆ.

ಶಿಕ್ಷಣ ಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ಈ ಸುದ್ದಿ ಓದಿ...

► ಮಯೂರಿ ಎನ್.

ಪ್ರಸ್ತುತ ಶಿಕ್ಷಣ ಎಂಬುವುದು ಅತೀ ಮುಖ್ಯವಾಗಿದೆ. ನಾವು ಪದವಿ, ಸ್ನಾತಕೋತ್ತರ ಮಾಡಿದರೂ ಅದಕ್ಕೆ ಅಧಿಕ ಮೌಲ್ಯವಿಲ್ಲದಂತಾಗಿದೆ. ಉನ್ನತ ಶಿಕ್ಷಣ ಪಡೆದಷ್ಟು ಉತ್ತಮ ಎಂಬ ಕಾಲ ಇದಾಗಿದೆ. ಆದರೆ ಈ ನಡುವೆ ಶಿಕ್ಷಣ ಶುಲ್ಕ ಕೂಡಾ ಗಗನಕ್ಕೆ ಏರಿದೆ. ಶಿಕ್ಷಣದ ವ್ಯಾಪಾರೀಕರಣದ ನಡುವೆ ನಾವು ಶೈಕ್ಷಣಿಕವಾಗಿ ಬಲಗೊಳ್ಳಲು ಸಾಲ ಅನಿವಾರ್ಯವಾಗಿದೆ. ಆದರೆ ನಾವು ಸಾಲ ಪಡೆಯುವ ಮುನ್ನ ಹಲವಾರು ಅಂಶಗಳನ್ನು ತಿಳಿದಿರಬೇಕಾಗುತ್ತದೆ.

ಹಲವಾರು ಮಂದಿ ಶಿಕ್ಷಣವನ್ನು ಪಡೆಯಲು ಸಾಲವನ್ನು ಮಾಡಿಕೊಳ್ಳುತ್ತಾರೆ. ಬ್ಯಾಂಕ್‌ಗಳಲ್ಲಿ ಶಿಕ್ಷಣಕ್ಕಾಗಿ ಸಾಲ ಲಭ್ಯವಾಗುತ್ತದೆಯಾದರೂ ಅದರ ಬಡ್ಡಿದರ ಮಾತ್ರ ತೀವ್ರ ಹೆಚ್ಚಳವಾಗಿದೆ. ಆರ್‌ಬಿಐ ರೆಪೋ ದರ ಹೆಚ್ಚಳ ಮಾಡಿದ ಬಳಿಕ ಈ ಶಿಕ್ಷಣ ಸಾಲದ ಬಡ್ಡಿದರ ಇನ್ನಷ್ಟು ಹೆಚ್ಚಳವಾಗುತ್ತಿದೆ. ವಿದೇಶದಲ್ಲಿ ಶಿಕ್ಷಣ ಪಡೆಯುವುದಂತೂ ತೀರಾ ದುಬಾರಿಯಾಗಿದೆ.

ನೀವು ಶಿಕ್ಷಣ ಸಾಲಕ್ಕೆ ಅರ್ಜಿ ಸಲ್ಲಿಕೆ ಮಾಡುವ ಮುನ್ನ ಹಲವಾರು ವಿಚಾರಗಳನ್ನು ತಿಳಿದಿರುವುದು ಮುಖ್ಯವಾಗಿದೆ. ಇಲ್ಲಿ ನಾವು ಶಿಕ್ಷಣ ಸಾಲಕ್ಕೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ, ಮಾನದಂಡ, ಅರ್ಜಿ ತಿರಸ್ಕೃತವಾದರೆ ಮಾಡುವುದು ಏನು, ಶಿಕ್ಷಣ ಸಾಲಕ್ಕೆ ಎಷ್ಟು ತೆರಿಗೆ, ಬಡ್ಡಿದರ ಎಷ್ಟಿದೆ ಎಂಬ ಬಗ್ಗೆ ಮಾಹಿತಿಯನ್ನು ನೀಡಿದ್ದೇವೆ ಮುಂದೆ ಓದಿ....

ಶಿಕ್ಷಣ ಸಾಲ ಪಡೆಯಲು ಬೇಕಾದ ಅರ್ಹತೆ ಶಿಕ್ಷಣ ಸಾಲಕ್ಕೆ ಎಲ್ಲಾ ಸಾಲ ನೀಡುವ ಹಣಕಾಸು ಸಂಸ್ಥೆಗಳು, ಬ್ಯಾಂಕ್‌ಗಳು ಒಂದು ಮಾನದಂಡವನ್ನು ನಿಗದಿ ಮಾಡಿರುತ್ತದೆ. ಪ್ರಮುಖವಾಗಿ ನಾವು ಶಿಕ್ಷಣ ಪಡೆಯಲು ಬಯಸುವ ಸಂಸ್ಥೆಯು ಯುಜಿಸಿ ಅಥವಾ ಎಐಸಿಟಿಇ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದಿರಬೇಕು. ಅಥವಾ ಐಐಟಿ/ಐಐಎಂ ಆಗಿರಬೇಕು. ಸಾಮಾನ್ಯ ಕೋರ್ಸ್‌ಗಳಿಗೆ ಬ್ಯಾಂಕ್‌ಗಳು 25 ಲಕ್ಷದಿಂದ 50 ಲಕ್ಷದವರೆಗೆ ಶುಲ್ಕಕ್ಕಾಗಿ ಸಾಲವನ್ನು ನೀಡುತ್ತದೆ. ಆದರೆ ಸಂಸ್ಥೆ ಹಾಗೂ ಕೋರ್ಸ್ ಅನ್ನು ಆಧಾರಿಸಿ ಸಾಲದ ಮೊತ್ತ ಬದಲಾವಣೆ ಆಗುತ್ತದೆ. ನಾಲ್ಕು ಲಕ್ಷಕ್ಕಿಂತ ಅಧಿಕ ಮೊತ್ತದ ಸಾಲವಾದರೆ ಬ್ಯಾಂಕ್‌ಗಳು ಒಟ್ಟು ಅಗತ್ಯವಿರುವ ಸಾಲದ ಶೇಕಡ ಐದರಷ್ಟು ನೀಡಬಹುದು. ಆದರೆ ಎಲ್ಲವೂ ಕೋರ್ಸ್ ಮೇಲೆ ಆಧಾರಿತವಾಗಿರುತ್ತದೆ. ಹಾಗೆಯೇ ಕ್ರೆಡಿಟ್ ಸ್ಕೋರ್ ಕೂಡಾ ನೋಡಲಾಗುತ್ತದೆ. 7.5 ಲಕ್ಷ ಸಾಲವಾದರೆ ಪೋಷಕರನ್ನು ಸಹ ಸಾಲಗಾರರನ್ನಾಗಿ ಪರಿಗಣಿಸಿ ಸಾಲವನ್ನು ನೀಡಲಾಗುತ್ತದೆ. 7.5 ಲಕ್ಷ ರೂಪಾಯಿಗಿಂತ ಅಧಿಕ ಮೊತ್ತದ ಸಾಲಕ್ಕೆ ಬೇರೆ ಸೂತ್ರವನ್ನು ಅಡವಿಡಬೇಕಾಗುತ್ತದೆ. ಭಾರತದಲ್ಲಿ ಗರಿಷ್ಠ 15 ವರ್ಷಗಳ ಮರುಪಾವತಿ ಅವಧಿ ಇದೆ.

ಶಿಕ್ಷಣ ಸಾಲದಲ್ಲಿ ಏನೆಲ್ಲಾ ಸೇರುತ್ತದೆ? ಶಿಕ್ಷಣ ವೆಚ್ಚ, ಹಾಸ್ಟೆಲ್ ವ್ಯವಸ್ಥೆಗಾಗಿ ತಗಲುವ ವೆಚ್ಚ, ಸಮವಸ್ತ್ರ, ಗ್ರಂಥಾಲಯ/ಪ್ರಯೋಗಾಲಯ, ಕೋರ್ಸ್‌ಗೆ ಬೇಕಾದ ಬೇರೆ ಸೌಲಭ್ಯ, ಮರುಪಾವತಿ ಮಾಡಲಾಗುವ ಡೆಪಾಸಿಟ್, ಸಾರಿಗೆ

ವೆಚ್ಚ ಮೊದಲಾದವುಗಳು ಈ ಶಿಕ್ಷಣ ಸಾಲದಲ್ಲೇ ಒಳಗೊಳ್ಳುತ್ತದೆ. ನಿಮ್ಮ ಸಾಲದ ಷರತ್ತು ಹಾಗೂ ನಿಯಮದಂತೆ ಎಲ್ಲಾ ವೆಚ್ಚದ ಬಿಲ್‌ಗಳು ಅಗತ್ಯವಾಗಿದೆ. ಇತರೆ ಖರ್ಚುಗಳಿಗೆ ಸರಿಯಾದ ಕಾರಣ ಮತ್ತು ದಾಖಲೆಗಳನ್ನು ನೀಡಿದರೆ ಬ್ಯಾಂಕ್‌ಗಳು ಇತರೆ ಖರ್ಚನ್ನು ಕೂಡಾ ಪರಿಗಣನೆಗೆ ತೆಗೆದುಕೊಳ್ಳುತ್ತದೆ.

ಸಾಲದ ಅರ್ಜಿ ತಿರಸ್ಕೃತವಾದರೆ ಏನು ಮಾಡುವುದು? ಈ ನಡುವೆ ನಿಮ್ಮ ಸಾಲದ ಅರ್ಜಿ ತಿರಸ್ಕೃತವಾದರೆ ನೀವು ಏನು ಮಾಡುವುದು ಎಂಬ ಪ್ರಶ್ನೆ ನಿಮ್ಮನ್ನು ಕಾಡಬಹುದು. ನಿಮ್ಮ ಅರ್ಜಿ ಯಾಕೆ ತಿರಸ್ಕೃತವಾಗಿದೆ ಎಂದು ನೀವು ತಿಳಿಯುವುದು ಅತೀ ಮುಖ್ಯವಾಗಿದೆ. ಕಾರಣ ತಿಳಿದರೆ ಮಾತ್ರ ನಿಮ್ಮ ತಪ್ಪನ್ನು ತಿದ್ದಿಕೊಳ್ಳಲು ಸಾಧ್ಯವಾಗಲಿದೆ. ಅರ್ಜಿ ತಿರಸ್ಕಾರ ಮಾಡಲು ಹಲವಾರು ಕಾರಣಗಳು ಇರಬಹುದು. ಕ್ರೆಡಿಟ್ ಸ್ಕೋರ್, ಅರ್ಹತೆಗೂ ಅಧಿಕ ಸಾಲಕ್ಕಾಗಿ ಅರ್ಜಿ, ಯಾವುದೇ ಸಹ

ಸಾಲಗಾರರು ಇಲ್ಲದಿರುವುದು (ಪೋಷಕರು/ಪಾಲಕರ ನಾಮಿನಿ), ಶಿಕ್ಷಣ ಸಂಸ್ಥೆ ಯುಜಿಸಿ ಅಥವಾ ಎಐಸಿಟಿಇ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆ ಆಗದೆ ಇದ್ದಲ್ಲಿ ನಿಮಗೆ ಸಾಲ ಲಭ್ಯವಾಗದು. ಹೀಗಾದಾಗ ನೀವು ಎನ್‌ಬಿಎಫ್‌ಸಿಯನ್ನು ಸಂಪರ್ಕಿಸಿ ಸಾಲಕ್ಕಾಗಿ ಮನವಿ ಮಾಡಬೇಕಾಗುತ್ತದೆ. ಹಲವು ಎನ್‌ಬಿಎಫ್‌ಸಿಗಳು ಷರತ್ತನ್ನು ಕೊಂಚ ಸಡಿಲಿಕೆ ಮಾಡಿ ಸಾಲವನ್ನು ನೀಡುತ್ತದೆ. ಆದರೆ ಇದಕ್ಕೆ ತೀರಾ ಅಧಿಕ ಬಡ್ಡಿದರವಿರುತ್ತದೆ ಹಾಗೂ ಪ್ರೋಸೆಸಿಂಗ್ ಚಾರ್ಜ್ ಕೂಡಾ ಅಧಿಕವಾಗಿರುತ್ತದೆ.

ಶಿಕ್ಷಣ ಸಾಲಕ್ಕೆ ಎಷ್ಟು ಬಡ್ಡಿದರ?

- ಪಿಎನ್‌ಬಿ, ಶೇಕಡ 6.95 ಬಡ್ಡಿದರ
- ಎಸ್‌ಬಿಐ, ಶೇಕಡ 7.00 ಬಡ್ಡಿದರ
- ಬ್ಯಾಂಕ್ ಆಫ್ ಬರೋಡ, ಶೇಕಡ 7.45 ಬಡ್ಡಿದರ
- ಐಸಿಐಐಐ ಬ್ಯಾಂಕ್, ಶೇಕಡ 9.25 ಬಡ್ಡಿದರ, ಶೇಕಡ 2ಕ್ಕಿಂತ
- ಅಧಿಕ ಪ್ರೋಸೆಸಿಂಗ್ ಚಾರ್ಜ್+ಜಿಎಸ್‌ಟಿ
- ಆಕ್ಸಿಸ್ ಬ್ಯಾಂಕ್, ಶೇಕಡ 13.70 ಬಡ್ಡಿದರ, 10 ಲಕ್ಷದವರೆಗಿನ
- ಸಾಲಕ್ಕೆ ಪ್ರೋಸೆಸಿಂಗ್ ಚಾರ್ಜ್ ಇಲ್ಲ
- ಎಚ್‌ಡಿಎಫ್‌ಸಿ ಕ್ರೆಡಿಟ್, ಶೇಕಡ 11.55 ಬಡ್ಡಿದರ
- ಟಾಟಾ ಕ್ಯಾಪಿಟಲ್, ಶೇಕಡ 10.99 ಬಡ್ಡಿದರ, 2.75
- ಪ್ರೋಸೆಸಿಂಗ್ ಚಾರ್ಜ್+ಜಿಎಸ್‌ಟಿ

ಶಿಕ್ಷಣ ಸಾಲಕ್ಕೆ ತೆರಿಗೆ ಪ್ರಯೋಜನ : ಸಾಲ ಪಡೆಯುವವರು ಸೆಕ್ಷನ್ 80ಇ ಅಡಿಯಲ್ಲಿ ತೆರಿಗೆ ವಿನಾಯಿತಿಯನ್ನು ಪಡೆಯಲು ಸಾಧ್ಯವಾಗಲಿದೆ. ಪ್ರಮಾಣಿತ ಹಣಕಾಸು ಸಂಸ್ಥೆ ಅಥವಾ ಬ್ಯಾಂಕ್‌ಗಳಿಂದ ಸಾಲ ಪಡೆದರೆ ಮಾತ್ರ ಈ ಪ್ರಯೋಜನ ಲಭ್ಯವಾಗಲಿದೆ. ನಿಮ್ಮ ಶಿಕ್ಷಣ ಸಾಲ ಅರ್ಜಿಯನ್ನು ಸಲ್ಲಿಕೆ ಮಾಡುವ ಮೊದಲು ಶಿಕ್ಷಣ ಪಡೆಯುವ ಸಂಸ್ಥೆಯ ಬಗ್ಗೆ, ಬ್ಯಾಂಕ್ ಬಗ್ಗೆ, ನಿಮ್ಮ ಮುಂದಿನ ಗುರಿಯ ಬಗ್ಗೆ ಸರಿಯಾಗಿ ಆಲೋಚನೆ ಮಾಡಿ ನಿರ್ಧಾರ ಕೈಗೊಳ್ಳುವುದು ಮುಖ್ಯವಾಗಿದೆ.

» ನಿಮ್ಮ ಪ್ರಶ್ನೆ ನಮ್ಮ ಉತ್ತರ

**ನಿಮ್ಮ ಪ್ರಶ್ನೆ
ನಮ್ಮ ಉತ್ತರ**

» ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.



01. ನಮ್ಮ ಬ್ಯಾಂಕಿನ ಒಂದು ಶಾಖೆಯ ಸ್ವಂತ ಕಟ್ಟಡ ತುಂಬ ಹಳೆಯದಾಗಿದ್ದು, ಶಾಖೆ ಅನಾನುಕೂಲವಾಗಿದೆ. ಹಳೆ ಕಟ್ಟಡವನ್ನು ಕೆಡವಿ ಆ ಜಾಗದಲ್ಲಿ ಶಾಖೆಗೆ ಹೊಸ ಕಟ್ಟಡ ನಿರ್ಮಿಸಲು ಯೋಚಿಸುತ್ತಿದ್ದೇವೆ. ಈ ರೀತಿ ಮಾಡಲು ಮಹಾಸಭೆಯ ಒಪ್ಪಿಗೆ ಅಲ್ಲದೆ ಭಾರತೀಯ ರಿಜರ್ವ್ ಬ್ಯಾಂಕಿನ ಮತ್ತು ಸಹಕಾರ ಇಲಾಖೆಯ ಅನುಮತಿ ಪಡೆಯಬೇಕೆ? ನಮ್ಮ ಉಪವಿಧಿಯಂತೆ, ಇಂತಹ ಸಂದರ್ಭದಲ್ಲಿ ಮಹಾಸಭೆಯ ಅನುಮತಿ ಅಗತ್ಯವಾಗಿದೆ.

– ಪಟ್ಟಣ ಸಹಕಾರ ಬ್ಯಾಂಕ್ ಲಿ., ಬೆಳಗಾವಿ.

ಉತ್ತರ : ನಿಮ್ಮ ಶಾಖೆಯ ಹಳೆ ಕಟ್ಟಡವನ್ನು ಕೆಡವಿ ಹೊಸ ಕಟ್ಟಡ ಕಟ್ಟಲು ತಗಲುವ ವೆಚ್ಚ ನಿಮ್ಮ ಕಟ್ಟಡ ನಿಧಿ ಮೊತ್ತಕ್ಕಿಂತ ಕಡಿಮೆ ಇದ್ದಲ್ಲಿ ಸಹಕಾರ ಇಲಾಖೆಯ

ಪೂರ್ವಾನುಮತಿ ಬೇಕಿಲ್ಲ. ಅದಲ್ಲದೆ, ಕಟ್ಟಡ ನಿರ್ಮಾಣಕ್ಕಾಗಿ ಭಾರತೀಯ ರಿಜರ್ವ್ ಬ್ಯಾಂಕಿನ ಅನುಮತಿ ಬೇಕಿರುವುದಿಲ್ಲ. ಭೂಮಿ ಹೊರತುಪಡಿಸಿ, ಕಟ್ಟಡಕ್ಕೆ ಪೂರ್ತಿ ಸವಕಳಿ ಮಾಡಿ ಕಟ್ಟಡ ನಿರ್ಮಾಣದ ವೇಳೆ ಶಾಖೆ ಸ್ಥಳಾಂತರವಾದಲ್ಲಿ, ಅದರ ತಾತ್ಕಾಲಿಕ ವಿಳಾಸವನ್ನು ರಿಜರ್ವ್ ಬ್ಯಾಂಕಿಗೆ ತಿಳಿಸಿ.

02. ನಮ್ಮ ಬ್ಯಾಂಕಿನ ಆರ್ಥಿಕ ವರ್ಷ 2020-21ರ ಸಾಲಿನ ಲೆಕ್ಕ ತಪಾಸಣೆಯಾಗಿದೆ. ಮಾರಾಟಕ್ಕೆ ಲಭ್ಯವಿರುವ (AFS) ಹೂಡಿಕೆಯ ಶೇ.5ರಷ್ಟು ಹೂಡಿಕೆ ಏರಿಕೆತ ಮೀಸಲು (IFR) ಅನ್ನು ರಚಿಸಲು ತಪಾಸಣಾ ವರದಿಯಲ್ಲಿ ಹೇಳಲಾಗಿದೆ. ಈಗ ನಮ್ಮ ಬ್ಯಾಂಕು ಚಾರ್ಟೆಡ್ ಫಂಡ್, ಸದಸ್ಯರ ಬೆನೆವೊಲೆಂಟ್ ಫಂಡ್ ಮತ್ತು ಡಿವಿಡೆಂಡ್ ಸಮೀಕರಣ ನಿಧಿಯನ್ನು ಹೊಂದಿದೆ. ಆಡಳಿತ ಮಂಡಳಿಯಲ್ಲಿ ಶರಾವು ಮಾಡಿ ಈ ನಿಧಿಗಳಲ್ಲಿರುವ ಮೊತ್ತವನ್ನು ಹೂಡಿಕೆ ಏರಿಕೆತ ಮೀಸಲಿಗೆ ವರ್ಗಾಯಿಸಬಹುದೇ ಎಂದು ದಯವಿಟ್ಟು ತಿಳಿಸಿ.

– ಪಟ್ಟಣ ಸಹಕಾರ ಬ್ಯಾಂಕ್ ಲಿ., ಧಾರವಾಡ.

ಉತ್ತರ : ನಿರ್ದಿಷ್ಟ ಉದ್ದೇಶಕ್ಕಾಗಿ ರಚಿಸಲಾದ ಮೀಸಲನ್ನು ಬೇರೆ ಉದ್ದೇಶಕ್ಕೆ ಉಪಯೋಗಿಸುವಂತಿಲ್ಲ.

ಅಟಲ್ ಫೆನ್‌ಷನ್ ಯೋಜನಾದಲ್ಲಿ ಭಾರಿ ಬದಲಾವಣೆ! ಇನ್ನುಂದೆ ಇವರೆಲ್ಲ ಖಾತೆ ತೆರೆಯುವಂತಿಲ್ಲ

ಕೇಂದ್ರ ಸರ್ಕಾರ ಅಟಲ್ ಪಿಂಚಣಿ ಯೋಜನೆ (APY) ಹೂಡಿಕೆ ನಿಯಮಗಳನ್ನು ಬದಲಾಯಿಸಿದೆ. ಇದರಿಂದಾಗಿ ಹಲವರು ಆಘಾತಕ್ಕೊಳಗಾಗಿದ್ದಾರೆ. ಅಟಲ್ ಪಿಂಚಣಿ ಯೋಜನೆಯ (Atal Pension Yojana New Rules) ಹೊಸ ಬದಲಾವಣೆ ಅಕ್ಟೋಬರ್ 1 ರಿಂದ ಜಾರಿಗೆ ಬರಲಿದೆ. ಈಗ ಹೊಸ ನಿಯಮಗಳ ಪ್ರಕಾರ, ತೆರಿಗೆ ಪಾವತಿದಾರರು (Tax Payers) ಅಕ್ಟೋಬರ್ 1, 2022 ರಿಂದ ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ ಖಾತೆಯನ್ನು ತೆರೆಯಲು ಸಾಧ್ಯವಾಗುವುದಿಲ್ಲ. ಈ ಯೋಜನೆಯಲ್ಲಿ ಭಾಗವಹಿಸಿದ ನಂತರ 60 ವರ್ಷಗಳ ನಂತರ ನಿಯಮಿತ ಆದಾಯವು ಪ್ರಾರಂಭವಾಗುತ್ತದೆ ಎಂಬುದನ್ನು ಇಲ್ಲಿ ಗಮನಿಸಬೇಕು. ಹಾಗಾಗಿ ಅದಕ್ಕೆ ಸೇರುವವರ ಸಂಖ್ಯೆ ವೇಗವಾಗಿ ಹೆಚ್ಚುತ್ತಿತ್ತು.

ಅಕ್ಟೋಬರ್ 1, 2022 ರಿಂದ ತೆರಿಗೆದಾರರು ಅಟಲ್ ಪಿಂಚಣಿ ಯೋಜನೆಗೆ ಸೇರಲು ಸಾಧ್ಯವಾಗುವುದಿಲ್ಲ ಎಂದು ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆ ಅಧಿಸೂಚನೆಯನ್ನು ಹೊರಡಿಸಿದೆ. ಅಕ್ಟೋಬರ್ 1 ರಂದು ಅಥವಾ ನಂತರ ಯೋಜನೆಗೆ ಸೇರುವ ತೆರಿಗೆದಾರರ ಖಾತೆಗಳನ್ನು ಮುಚ್ಚಲಾಗುತ್ತದೆ. ಆ ಸಮಯದವರೆಗೆ ಜಮಾ ಮಾಡಲಾದ ಪಿಂಚಣಿ ಮೊತ್ತವನ್ನು ಮರುಪಾವತಿಸಲಾಗುತ್ತದೆ. ಸರ್ಕಾರ ಕಾಲಕಾಲಕ್ಕೆ ಪರಿಶೀಲನೆ ನಡೆಸಿ ಗೊಂದಲ ಆಗದಂತೆ ನೋಡಿಕೊಳ್ಳಲಿದೆ.

ಕೇಂದ್ರ ಸರ್ಕಾರವು 2015-16ನೇ ಸಾಲಿನಲ್ಲಿ ಅಟಲ್ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ. ಯಾವುದೇ ರೀತಿಯ ಸರ್ಕಾರಿ ಪಿಂಚಣಿ ಪಡೆಯಲು ಸಾಧ್ಯವಾಗದ ಜನರಿಗಾಗಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಅಟಲ್ ಪಿಂಚಣಿ ಯೋಜನೆ ದೇಶದಲ್ಲಿ ಜನಪ್ರಿಯವಾಗಿದೆ. ಇದರಿಂದಾಗಿ FY22 ರವರೆಗೆ 4 ಕೋಟಿಗೂ ಹೆಚ್ಚು ಜನರು ಈ ಯೋಜನೆಗೆ ಸೇರಿದ್ದಾರೆ. ಅವರಲ್ಲಿ 99 ಲಕ್ಷ ಜನರು 2022ರ ಆರ್ಥಿಕ ವರ್ಷದಲ್ಲಿಯೇ ಸೇರಿದ್ದಾರೆ.

ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ (PFRDA) ಪ್ರಕಾರ, 2022 ರ ಆರ್ಥಿಕ ವರ್ಷದ ಕೊನೆಯಲ್ಲಿ ಪಿಂಚಣಿ ಯೋಜನೆಯು 4.01 ಕೋಟಿ ಚಂದಾದಾರರನ್ನು ಹೊಂದಿದೆ. ಅವರಲ್ಲಿ 44 ಪ್ರತಿಶತ ಮಹಿಳೆಯರು.

ಅಂಕಿಅಂಶಗಳ ಪ್ರಕಾರ, ಸುಮಾರು 45 ಪ್ರತಿಶತದಷ್ಟು ಅಟಲ್ ಪಿಂಚಣಿ ಯೋಜನೆ ಚಂದಾದಾರರು 18-25 ವಯಸ್ಸಿನವರಾಗಿದ್ದಾರೆ.

ಅಟಲ್ ಪಿಂಚಣಿ ಯೋಜನೆ ಕೇಂದ್ರ ಸರ್ಕಾರದ ಯೋಜನೆಯಾಗಿದೆ. ಈ ಯೋಜನೆಯನ್ನು ಮೇ 9, 2015 ರಂದು ಪ್ರಾರಂಭಿಸಲಾಯಿತು. ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಜನರನ್ನು ಗಮನದಲ್ಲಿಟ್ಟುಕೊಂಡು ಅಟಲ್ ಪಿಂಚಣಿ ಯೋಜನೆ ಆರಂಭಿಸಲಾಗಿದೆ. 18 ರಿಂದ 40 ವರ್ಷ ವಯಸ್ಸಿನ ಯಾವುದೇ ಭಾರತೀಯ ನಾಗರಿಕರು ಇದನ್ನು ಪಡೆಯಬಹುದು ಮತ್ತು 60 ವರ್ಷಗಳ ನಂತರ ಪಿಂಚಣಿ ಪ್ರಾರಂಭವಾಗುತ್ತದೆ.

ಆದಾಗ್ಯೂ, ಅದರಲ್ಲಿ ಮಾಡಿದ ಹೂಡಿಕೆಯು ನಿಮ್ಮ ವಯಸ್ಸಿನ ಮೇಲೆ ಅವಲಂಬಿತವಾಗಿರುತ್ತದೆ. ಈ ಯೋಜನೆಯಲ್ಲಿ ಕನಿಷ್ಠ ಮಾಸಿಕ 1000 ಮತ್ತು ಗರಿಷ್ಠ 5000 ಪಿಂಚಣಿ ನೀಡಬಹುದು. ಚಂದಾದಾರರ ಮರಣದ ನಂತರ ಪಿಂಚಣಿ ಮೊತ್ತವನ್ನು ನಾಮಿನಿಗೆ ಪಾವತಿಸಲಾಗುತ್ತದೆ. ಈ ಯೋಜನೆಯಡಿ ಕನಿಷ್ಠ 20 ವರ್ಷಗಳವರೆಗೆ ಹೂಡಿಕೆ ಮಾಡಬೇಕು.

ಅಟಲ್ ಪಿಂಚಣಿ ಯೋಜನೆಯಿಂದ ಹೊರಹೋಗೋದು ಹೇಗೆ?

1) ಚಂದಾದಾರರು ಮರಣ ಹೊಂದಿದ್ದರೆ : ಚಂದಾದಾರರು ಮರಣ ಹೊಂದಿದರೆ, ಅವರ ಪತಿ ಅಥವಾ ಪತ್ನಿಗೆ ಪಿಂಚಣಿ ನೀಡಲಾಗುತ್ತದೆ. ಇನ್ನು ಇಬ್ಬರೂ ಅಂದರೆ ಚಂದಾದಾರರು ಹಾಗೂ ಪತಿ ಅಥವಾ ಪತ್ನಿ ಮರಣ ಹೊಂದಿದ್ದರೆ ಪಿಂಚಣಿಯನ್ನು ಅವರ ನಾಮಿನಿಗೆ ಹಿಂತಿರುಗಿಸಲಾಗುತ್ತದೆ.

2) 60 ವರ್ಷ ಪೂರ್ಣಗೊಂಡ ಬಳಿಕ : 60 ವರ್ಷ ಪೂರ್ಣಗೊಂಡ ಬಳಿಕ ಪಿಂಚಣಿ ಹಣವನ್ನು ಶೇ.100ರಷ್ಟು ವರ್ಷಾಂಶನಗೊಳಿಸಿದ್ದರೆ ಆಗ ಯೋಜನೆಯಿಂದ ಹೊರಹೋಗಬಹುದು.

3) 60 ವರ್ಷಕ್ಕಿಂತ ಮೊದಲು ನಿರ್ಗಮನ : 60 ವರ್ಷಗಳಿಗಿಂತ ಮೊದಲು ಈ ಯೋಜನೆಯಿಂದ ನಿರ್ಗಮಿಸಲು ಅವಕಾಶವಿಲ್ಲ. ವಿಶೇಷ ಸಂದರ್ಭಗಳಲ್ಲಿ ಅಂದ್ರೆ ಫಲಾನುಭವಿ ಸಾವನ್ನಪ್ಪಿದ್ದಲ್ಲಿ ಮಾತ್ರ ಈ ಯೋಜನೆಯಿಂದ ನಿರ್ಗಮಿಸಲು ಅವಕಾಶವಿದೆ.



ಒನ್‌ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ತ್ರಿವರ್ಣ ಧ್ವಜದ ದೀಪಾಲಂಕಾರದಲ್ಲಿ ವಿಶೇಷವಾಗಿ ಕಂಗೊಳಿಸುತ್ತಿರುವ ವಿಶ್ವ ವಿಖ್ಯಾತ ಹಂಪಿಯ ಸ್ಮಾರಕಗಳ ವೀಕ್ಷಣೆಗೆ ರಾತ್ರಿ ವೇಳೆ ಪ್ರವಾಸಿಗರ ಅನುಕೂಲಕ್ಕಾಗಿ ಎಲೆಕ್ಟ್ರಿಕ್ ವಾಹನಗಳ ವ್ಯವಸ್ಥೆ ಮಾಡಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
- ತನ್ನ ದೀರ್ಘಕಾಲದ, ಯಾತನಾಮಯ ಕಾಯಿಲೆಯಿಂದ ಮುಕ್ತಿ ಪಡೆಯಲು ದಿಲ್ಲಿಯ ವೈದ್ಯಕೀಯಾಧ್ಯಾಪಕ ಸ್ವಿಟ್ಜರ್‌ಲ್ಯಾಂಡ್‌ಗೆ ತೆರಳಿ ಅಲ್ಲಿ ದಯಾಮರಣ ಪಡೆಯಲು ಬಯಸಿದ್ದಾರೆ, ಇದನ್ನು ತಡೆಯಲು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡುವಂತೆ ಮಹಿಳೆಯೊಬ್ಬರು ದಿಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
- 1947ರಲ್ಲಿ ವಿಭಜನೆಯಿಂದ ಬೇರ್ಪಟ್ಟ ನಂತರ ಭಾರತೀಯ ಸಿಕ್ಕಾ ಖಾನ್ ಯೂಟ್ಯೂಬ್‌ನಿಂದಾಗಿ 75 ವರ್ಷಗಳ ಬಳಿಕ ತನ್ನ ಪಾಕಿಸ್ತಾನಿ ಸಹೋದರನನ್ನು ಮೊದಲ ಬಾರಿಗೆ ಭೇಟಿಯಾಗಿದ್ದು ಅವರ ಸಂತೋಷಕ್ಕೆ ಪಾರವೇ ಇಲ್ಲವಾಗಿದೆ.
- ಲಲಿತಾ ಮಡ್ವಾಲ್ ಎಂಬ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು

ನೆದರ್ ಲ್ಯಾಂಡ್‌ನಲ್ಲಿ ನಡೆದ ವಿಶ್ವ ಪೊಲೀಸ್ ಹಾಗೂ ಅಗ್ನಿಶಾಮಕ ಕ್ರೀಡಾಕೂಟದಲ್ಲಿ ಟ್ರಾಕ್ ಮತ್ತು ಫೀಲ್ಡ್ ಕ್ರೀಡೆಗಳಲ್ಲಿ 5 ಚಿನ್ನದ ಪದಕ, ಒಂದು ಬೆಳ್ಳಿಯ ಪದಕ ಗೆದ್ದಿದ್ದಾರೆ.

- ಕೇರಳದ ಮೊಹಮ್ಮದ್ ಬಸಿತ್ ಎಂಬ ಯುವಕ ರಾಮಾಯಣ ಅರೆದು ಕುಡಿದಿದ್ದು, ಪದ್ಯಗಳನ್ನು ನಿರರ್ಗಳವಾಗಿ ಪಠಿಸುತ್ತಾರೆ.
- ಕೇರಳದ ಮಲಪ್ಪುರಂನ 42 ವರ್ಷದ ತಾಯಿ ಬಿಂದು ಮತ್ತು ಆಕೆಯ 24 ವರ್ಷದ ಮಗ ವಿವೇಕ್ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಯಲ್ಲಿ ಒಟ್ಟಿಗೆ ಉತ್ತೀರ್ಣರಾಗಿದ್ದಾರೆ.
- ಬ್ರಿಟನಿನ ಕೆಲ ಭಾಗಗಳಲ್ಲಿ ಮಳೆ ಕೊರತೆ ಮತ್ತು ತಾಪಮಾನದಲ್ಲಿ ತೀವ್ರ ಹೆಚ್ಚಳ ಕಂಡುಬಂದಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ಕೆಲವು ಭಾಗಗಳಲ್ಲಿ ಬರ ಪರಿಸ್ಥಿತಿ ಘೋಷಣೆ ಮಾಡಿದೆ.
- ರಸ್ತೆ ಅಪಘಾತದಲ್ಲಿ ಪೋಷಕರು ಮೃತಪಟ್ಟರೆ ಅಂತಹ ಸಂದರ್ಭಗಳಲ್ಲಿ ಮೋಟಾರು ವಾಹನ ಕಾಯ್ದೆಯಡಿ ಪುತ್ರಿಗೂ ಪರಿಹಾರ ಕೇಳುವ ಹಕ್ಕಿದೆ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಹಿ ದು ಗ ರ ಅ ನಿ ಸಿ ಕೆ . . .



ಅರ್ಥಪೂರ್ಣ ಮಾತುಗಳು : ಅಲ್ಪಸಂಖ್ಯಾತರೊಂದಿಗೆ ತಿಕ್ಕಾಟಕ್ಕಿಳಿದರೆ ಆರ್ಥಿಕತೆ ಹೇಗೆ ನಲುಗುತ್ತದೆ ಎಂಬುದಕ್ಕೆ ಶ್ರೀಲಂಕಾ ಸೂಕ್ತ ಉದಾಹರಣೆಯಾಗಿದ್ದು, ಇದನ್ನು ಅರಿತು ನಾವು ಕೋಮು ಸೌಹಾರ್ದತೆ ಮತ್ತು ಏಕತೆಯನ್ನು ಸಾಧಿಸಬೇಕಿದೆ ಇದರಿಂದ ದೇಶದ ಸಮಗ್ರತೆಗೆ, ಆರ್ಥಿಕತೆಗೂ ಒಳ್ಳೆಯದಾಗುತ್ತದೆ ಎಂದು ರಘುರಾಮ್ ರಾಜನ್ ಹೇಳಿರುವುದು ಅರ್ಥಪೂರ್ಣವಾಗಿದೆ.

» ಚಂದ್ರಕಾಂತ ದೇಸಾಯಿ, ದಾವಣಗೆರೆ

ಸದಾ ಎಚ್ಚರಿಕೆ ಅಗತ್ಯ : ಇತ್ತೀಚೆಗೆ ಜನರು ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಹಾಗೂ ಕ್ರೆಡಿಟ್ ಕಾರ್ಡ್, ಇ-ವ್ಯಾಲೆಟ್‌ಗಳ ಮೊರೆ ಹೋಗಿ ಎಲ್ಲದಕ್ಕೂ ಕ್ಯಾಷ್‌ಲೆಸ್ ವ್ಯವಹಾರ ಮೈಗೂಡಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಸೈಬರ್ ಖದೀಮರ ಉಪಟಳ ಹೆಚ್ಚಾಗಿದೆ. ಇದನ್ನು ತಡೆಗಟ್ಟಲು ಸದಾ ಎಚ್ಚರಿಕೆಯಿಂದ ಇದ್ದು, ಮೊಬೈಲ್ ಪಾಸ್‌ವರ್ಡ್ ಅನ್ನು ಆಗಿಂದಾಗ್ಗೆ ಬದಲಾಯಿಸುತ್ತಿರುವುದು ಒಳ್ಳೆಯದು.

» ವಿನಯ ಭಾರಥಾಚ್, ಶಿವಮೊಗ್ಗ

ಸಂಪಾದಕರು :

ಪುಂಡಲಿಕ ಎನ್. ಕೇರೂರೆ,

ಮುಖ್ಯ ಕಾರ್ಯನಿರ್ವಹಣಾಧಿಕಾರಿ,

ಕರ್ನಾಟಕ ರಾಜ್ಯ ಪಟ್ಟಣ ಸಹಕಾರ

ಬ್ಯಾಂಕುಗಳ ಮಹಾಮಂಡಳ ನಿ.,

ಬೆಂಗಳೂರು.

ಇವರಿಗೆ,

Edited, Published and printed by Pundalik N. Kerure, C.E.O. on behalf of the Karnataka State Co-operative Urban Banks Federation Ltd., Bangalore - 560027.

Published at : # 132, K.H. Road, Bangalore - 560027.

Printed at : Navarathna Printers, # 35, 3rd Cross, Sudhamanagar, Bangalore – 560027.